



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|---------------------|---|--------------------|
| ಭಾಗ - ೧ Part - I | ಬೆಂಗಳೂರು, ಶನಿವಾರ, ೨೯, ಅಕ್ಟೋಬರ್, ೨೦೨೨(ಕಾರ್ತಿಕ, ೦೭, ಶಕವರ್ಷ, ೧೯೪೪) BENGALURU, SATURDAY, 29, OCTOBER, 2022(KARTHIKA, 07, SHAKAVARSHA, 1944) | ಸಂ. ೫೪೩ No. 543 |
|---------------------|---|--------------------|

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ಕೋವಿಡ್-19 ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಆರ್ಥಿಕ ಇಲಾಖೆಯು ನೇಮಕಾತಿ ಪ್ರಕ್ರಿಯೆಗಳನ್ನು ನಿರ್ಬಂಧಿಸಿದ್ದ ಅವಧಿಯಲ್ಲಿ ಮುಖ್ಯಪಟ್ಟಿ ಚಾಲ್ತಿಯಲ್ಲಿದ್ದ ನೇಮಕಾತಿಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿಯ ಚಾಲ್ತಿಯ ಅವಧಿಯನ್ನು ವಿಸ್ತರಿಸುವ ಬಗ್ಗೆ.

ಓದಲಾಗಿದೆ:

- (1) ಆರ್ಥಿಕ ಇಲಾಖೆಯ ಸುತ್ತೋಲೆ ಸಂಖ್ಯೆ: ಆಇ 03 ಬಿಇಎಂ 2020, ದಿನಾಂಕ: 06.07.2020.
- (2) ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) (ತಿದ್ದುಪಡಿ) ನಿಯಮಗಳು 2015, ಅಧಿಸೂಚನೆ ಸಂಖ್ಯೆ: ಸಿಆಸುಇ 112 ಸೇವನೆ 2013, ದಿನಾಂಕ: 31.12.2015.

ಪ್ರಸ್ತಾವನೆ:

ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಕರ್ನಾಟಕ ಸಿವಿಲ್ ಸೇವಾ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು, 2006 ರಡಿ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತದೆ. ಮೇಲೆ ಓದಲಾದ ಕ್ರ.ಸಂ. (1) ರ ಸುತ್ತೋಲೆಯಲ್ಲಿ ಕೋವಿಡ್-19 ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆರ್ಥಿಕ ಇಲಾಖೆಯು ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಎಲ್ಲಾ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ತಡೆಹಿಡಿದಿರುತ್ತದೆ. ಈ ಸಂದರ್ಭದಲ್ಲಿ ಮುಖ್ಯಪಟ್ಟಿಯು ಚಾಲ್ತಿಯಲ್ಲಿದ್ದ ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಯ ಪೂರ್ವ ಪ್ರಕ್ರಿಯೆಗಳೂ ಸಹಾ ಸ್ಥಗಿತಗೊಂಡಿರುತ್ತವೆ. ಇದರಿಂದಾಗಿ, ಸದರಿ ಮುಖ್ಯ ಪಟ್ಟಿಯ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ನೇಮಕಾತಿ ಪ್ರಾಧಿಕಾರಕ್ಕೆ ಮೇಲೆ ಓದಲಾದ (2) ರ ನಿಯಮಗಳಲ್ಲಿ ನಿಗದಿಪಡಿಸಿರುವ ಮುಖ್ಯಪಟ್ಟಿಯ ಒಂದು ವರ್ಷದ ಅವಧಿಯು ಸಂಪೂರ್ಣವಾಗಿ

ಲಭ್ಯವಾಗಿರುವುದಿಲ್ಲ. ಹೀಗಾಗಿ ನೇಮಕಾತಿ ಆದೇಶ ನೀಡಲು ಹೆಚ್ಚು ಸಮಯ ಹಿಡಿದಿರುತ್ತದೆ ಹಾಗೂ ನಂತರ ಮುಖ್ಯ ಪಟ್ಟಿಯಲ್ಲಿ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಅಭ್ಯರ್ಥಿಗಳ ಬದಲಾಗಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಪ್ರಕಟಿಸುವಂತೆ ನೇಮಕಾತಿ ಪ್ರಾಧಿಕಾರಗಳು ಆಯ್ಕೆ ಪ್ರಾಧಿಕಾರಕ್ಕೆ ಬೇಡಿಕೆ ಪ್ರಸ್ತಾವನೆ ಸಲ್ಲಿಸಲು ನಿಗದಿತ ಒಂದೂವರೆ ವರ್ಷದೊಳಗೆ ಸಾಧ್ಯವಾಗಿರುವುದಿಲ್ಲ. ಇದರಿಂದಾಗಿ, ಅಂತಹ ಎಲ್ಲಾ ಪ್ರಸ್ತಾವನೆಗಳನ್ನು ಹೆಚ್ಚುವರಿ ಆಯ್ಕೆಪಟ್ಟಿಯ ಚಾಲ್ತಿಯ ಅವಧಿ ಮುಕ್ತಾಯವಾಗಿರುವ ಕಾರಣದಿಂದಾಗಿ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಲೋಕಸೇವಾ ಆಯೋಗವು ತಿರಸ್ಕರಿಸುತ್ತಿದೆ. ಇದರಿಂದಾಗಿ, ನಿಯಮಗಳನ್ನು ಸಡಿಲಿಸಿ ಹೆಚ್ಚುವರಿ ಪಟ್ಟಿಯ ಚಾಲ್ತಿಯ ಅವಧಿಯನ್ನು ಒಂದು ಬಾರಿಗೆ ವಿಸ್ತರಿಸುವಂತೆ ಹಲವು ಇಲಾಖೆಗಳು ಕೋರಿರುತ್ತವೆ. ಹಾಗೆಯೇ, ಪ್ರತ್ಯೇಕ/ವಿಶೇಷ ನೇಮಕಾತಿ ನಿಯಮಗಳನ್ನು ಅಳವಡಿಸಿಕೊಂಡಿರುವ ಹುದ್ದೆಗಳ ನೇಮಕಾತಿಗೂ ಇದೇ ರೀತಿಯ ಸನ್ನಿವೇಶ ಉಂಟಾಗಿದ್ದು, ಆ ಇಲಾಖೆಗಳೂ ಸಹಾ ಹೆಚ್ಚುವರಿ ಆಯ್ಕೆಪಟ್ಟಿಯ ಚಾಲ್ತಿಯ ಅವಧಿಯನ್ನು ವಿಸ್ತರಿಸುವಂತೆ ಕೋರಿರುತ್ತವೆ.

ಕೋವಿಡ್-19 ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯ ಸಾಧಿಸಲು ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿದಿದ್ದರಿಂದ ನಿಯಮಗಳಲ್ಲಿ ನಿಗದಿಪಡಿಸಿರುವ ಕಾಲಾವಧಿಯೊಳಗೆ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರುವುದಿಲ್ಲ. ಇದರಿಂದಾಗಿ ಹುದ್ದೆಗಳು ಖಾಲಿ ಉಳಿದು ಇಲಾಖಾ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿರುತ್ತದೆ. ಆದ್ದರಿಂದ, ಈ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯ ಚಾಲ್ತಿಯ ಅವಧಿಯನ್ನು ವಿಸ್ತರಿಸುವ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 50 ಸೇನಿಬಿ 2022.
ಬೆಂಗಳೂರು, ದಿನಾಂಕ: 29.10.2022.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕೋವಿಡ್-19 ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯದ ದೃಷ್ಟಿಯಿಂದ ಆರ್ಥಿಕ ಇಲಾಖೆಯು ನೇಮಕಾತಿ ಪ್ರಕ್ರಿಯೆಗಳನ್ನು ನಿರ್ಬಂಧಿಸಿದ್ದ ಅವಧಿಯಲ್ಲಿ ಮುಖ್ಯಪಟ್ಟಿಯು (ಅಂತಿಮ ಆಯ್ಕೆಪಟ್ಟಿ) ಚಾಲ್ತಿಯಲ್ಲಿದ್ದ ನೇಮಕಾತಿಗಳಿಗೆ ಮಾತ್ರ ಸೀಮಿತಗೊಳಿಸಿ ಹೆಚ್ಚುವರಿ ಆಯ್ಕೆಪಟ್ಟಿಯ ಚಾಲ್ತಿಯ ಅವಧಿಯನ್ನು ದಿನಾಂಕ: 28.02.2023 ರವರೆಗೆ ವಿಸ್ತರಿಸಿ ಆದೇಶಿಸಿದೆ. ಮುಂದುವರೆದು, ನೇರ ನೇಮಕಾತಿಯನ್ನು ಸ್ಥಗಿತಗೊಳಿಸಿದ್ದರಿಂದ ನಿಗದಿತ ಅವಧಿಯಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗದಿರುವ ಬಗ್ಗೆ ನೇಮಕಾತಿ ಪ್ರಾಧಿಕಾರಗಳು ಹಾಗೂ ಆಯ್ಕೆ ಪ್ರಾಧಿಕಾರವು ಖಚಿತ ಪಡಿಸಿಕೊಂಡು, ನೇಮಕಾತಿ ಪ್ರಾಧಿಕಾರಿಗಳಿಂದ ಬೇಡಿಕೆ ಪ್ರಸ್ತಾವನೆ ಸ್ವೀಕೃತವಾದಲ್ಲಿ ಮಾತ್ರ ಆಯ್ಕೆ ಪ್ರಾಧಿಕಾರವು ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಲು ಅನುಮತಿ ನೀಡಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)

ಸರ್ಕಾರದ ಅಧೀನ ಕಾರ್ಯದರ್ಶಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ

(ಸೇವಾ ನಿಯಮಗಳು-1)